

LAND COST CALCULATION SHEET

PROJECT NAME: SATORI RESIDENCE BY GENURISE

PROMOTER NAME: MAX GLOBAL DEVELOPERS

Land Cost Calculation:

Total Area of Land - 2 Acres 32 Guntas

Guidance value per Acre- 6,00,00,000/-

As per Guidance value report conversion percentage from Agricultural land to Residential - Add 65%

Cost of land = 9,90,00,000/- Guidance Value per acre ____ * 1.65 * ____ area of land in acre

Cost of land = 27,72,00,000/-





ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ-೩ Part - III	ಬೆಂಗಳೂರು, ಶನಿವಾರ, ೩೦, ಸೆಪ್ಟೆಂಬರ್, ೨೦೨೩(ಅಶ್ವಯುಜ, ೦೮, ಶಕವರ್ಷ, ೧೯೪೫) BENGALURU, SATURDAY, 30, SEPTEMBER, 2023(AASHWAYUJA, 08, SHAKAVARSHA, 1945)	ನಂ.೪೬೧ No. 461
---------------------	--	-------------------

ನೋಂದಣಿ ಮತ್ತು ಮುದ್ರಾಂಕ ಇಲಾಖೆ
ಅಧಿಸೂಚನೆ

ಸಂಖ್ಯೆ: ನೋ&ಮು/ಸಿವಿಸಿ/99/2023-24, ಬೆಂಗಳೂರು, ದಿನಾಂಕ: 27-09-2023.

ವಿಷಯ: ಬೆಂಗಳೂರು ನಗರ ಜಿಲ್ಲೆಯ ಶಿವಾಜಿನಗರ ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗಾಗಿ,
ಮಾರುಕಟ್ಟೆ ಮೌಲ್ಯ ಮಾರ್ಗಸೂಚಿಯ ದರಪಟ್ಟಿಯ ಕುರಿತು.

ಉಲ್ಲೇಖ: 1. ಅಧಿಸೂಚನೆ ಸಂಖ್ಯೆ: ನೋ.ಮು/ಸಿವಿಸಿ/99/2023-24, ದಿನಾಂಕ 08-09-2023

2. ಕೇಂದ್ರ ಮೌಲ್ಯ ಮಾಪನ ಸಮಿತಿ ಸಭೆಯ ನಡವಳಿ ಸಂಖ್ಯೆ: ನೋ&ಮು/ಸಿವಿಸಿ/99/2023-24, ದಿನಾಂಕ: 27-09-2023.

- ಬೆಂಗಳೂರು ನಗರ ಜಿಲ್ಲೆಯ ಶಿವಾಜಿನಗರ ಜಿಲ್ಲಾ ನೋಂದಣಿ ಕಛೇರಿಯ ವ್ಯಾಪ್ತಿಯ ಸ್ಥಿರಾಸ್ತಿಗಳ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ಹೊರಡಿಸಿದ ಉಲ್ಲೇಖ (1)ರ ಅಧಿಸೂಚನೆಯನ್ನು ಸಾರ್ವಜನಿಕ ಆಕ್ಷೇಪಣೆ/ಸಲಹೆ/ಸೂಚನೆಗಳಿಗಾಗಿ ಕರ್ನಾಟಕ ವಿಶೇಷ ರಾಜ್ಯ ಪತ್ರಿಕೆಯಲ್ಲಿ ಭಾಗ-III, ಸಂಖ್ಯೆ 413, 425, ದಿನಾಂಕ: 08-09-2023 ಮತ್ತು 12-09-2023 ರಲ್ಲಿ ಹೊರಡಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಆಕ್ಷೇಪಣೆ/ಸಲಹೆ/ಸೂಚನೆಗಳನ್ನು ಸಲ್ಲಿಸುವಂತೆ ಪ್ರಕಟಿಸಲಾಗಿತ್ತು.
- ಸದರಿ ರಾಜ್ಯ ಪತ್ರವನ್ನು ಸಾರ್ವಜನಿಕರಿಗೆ ಲಭ್ಯವಾಗಿರುವಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿತ್ತು. ಅಲ್ಲದೇ ಉಲ್ಲೇಖ(2)ರ ದಿನಾಂಕ 27-09-2023 ರಂದು ನಡೆದ ಕೇಂದ್ರ ಮೌಲ್ಯ ಮಾಪನ ಸಮಿತಿಯ ಸಭೆಯಲ್ಲಿ ಸಾರ್ವಜನಿಕರಿಂದ ಸ್ವೀಕೃತವಾದ ಆಕ್ಷೇಪಣೆ/ಸಲಹೆ/ಸೂಚನೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಅಂತಿಮಗೊಳಿಸಲಾಗಿದೆ.

(೧)




ಈ ನಕಲು ಅರ್ಜಿಯು.....
ನಕಲು ಅರ್ಜಿ ಸಂಖ್ಯೆ.....2025-26ರ.....ನೇ ಹಾಕಲ್ಪಟ್ಟಿದೆ.

3. ಕರ್ನಾಟಕ ಮುದ್ರಾಂಕ ಕಾಯ್ದೆ 1957ರ ಸೆಕ್ಷನ್ 45-ಬಿ ಮತ್ತು ಕರ್ನಾಟಕ ಮುದ್ರಾಂಕ (ಆಸ್ತಿಯ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿಯ ಪರಿಷ್ಕರಣೆ ಮತ್ತು ಪ್ರಕಟಣೆಗಾಗಿ ಕೇಂದ್ರ ಮೌಲ್ಯ ಮಾಪನ ಸಮಿತಿಯ ರಚನೆ) ಅಧಿನಿಯಮಗಳು 2003ರ ಅಧಿನಿಯಮ 7(3)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕೇಂದ್ರ ಮೌಲ್ಯ ಮಾಪನ ಸಮಿತಿಯು ಮಾರುಕಟ್ಟೆಯಲ್ಲಿನ ಸ್ಥಿರಾಸ್ತಿಗಳ ಮೌಲ್ಯಗಳಲ್ಲಿ ಆಗಿರುವ ಭೌತಿಕ ಬದಲಾವಣೆಗಳನ್ನು ಮತ್ತು ಚಾಲ್ತಿಯಲ್ಲಿರುವ ಸ್ಥಿರಾಸ್ತಿಯ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಶೀಲಿಸಿ, ನ್ಯೂನ್ಯತೆಗಳನ್ನು ಸರಿಪಡಿಸಿ ಸ್ಥಿರಾಸ್ತಿಗಳ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿಯ ದರಗಳನ್ನು ಈ ಮೂಲಕ ಪರಿಷ್ಕರಿಸಿ ಪ್ರಕಟಿಸಲಾಗಿದೆ. ಸದರಿ ಮಾರ್ಗಸೂಚಿ ದರಗಳು ಅನುಬಂಧದಲ್ಲಿರುವ ಶಿವಾಜಿನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಕೆಳಕಂಡ ಕಟ್ಟಡಗಳ ಮೇಲೆ ಉಪನೋಂದಣಿ ಕಛೇರಿ ವ್ಯಾಪ್ತಿಗೆ ಒಳಪಡುವ ಸ್ಥಿರಾಸ್ತಿಗಳು ಮತ್ತು ಕಟ್ಟಡಗಳಿಗೆ ಅನ್ವಯಿಸುತ್ತದೆ. ಈ ಅಧಿಸೂಚನೆಯು 2023-24ನೇ ಸಾಲಿಗೆ ದಿನಾಂಕ: 01-10-2023 ರಿಂದ ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.
4. ಈ ಕೆಳಕಂಡ 7 ಉಪ ನೋಂದಣಿ ಕಛೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ಹಾಗೂ ಕಟ್ಟಡಗಳಿಗೆ ಅನ್ವಯಿಸುವಂತೆ ದರಗಳು ಹಾಗೂ ರಡಿ ರಕ್ತರಾಶಿಯನ್ನು ಕ್ರಮವಾಗಿ ಅನುಬಂಧ 1, 2 ಮತ್ತು ಅನುಬಂಧ 3 ರಲ್ಲಿ ಪ್ರಕಟಿಸಲಾಗಿದೆ.

ಕ್ರ.ಸಂ	ಉಪನೋಂದಣಿ ಕಛೇರಿಯ ಹೆಸರು	ಪುಟ ಸಂಖ್ಯೆ
1	ಶಿವಾಜಿನಗರ ಉಪನೋಂದಣಿ ಕಛೇರಿ	12-35
2	ಇಂದಿರಾನಗರ ಉಪನೋಂದಣಿ ಕಛೇರಿ	36-44
3	ಹಲಸೂರು ಉಪನೋಂದಣಿ ಕಛೇರಿ	45-59
4	ಬಾಣಸವಾಡಿ ಉಪನೋಂದಣಿ ಕಛೇರಿ	60-105
5	ಕೆ.ಆರ್.ಪುರಂ ಉಪನೋಂದಣಿ ಕಛೇರಿ	106-130
6	ಮಹದೇವಪುರ ಉಪನೋಂದಣಿ ಕಛೇರಿ	131-186
7	ಬಿದರಹಳ್ಳಿ ಉಪನೋಂದಣಿ ಕಛೇರಿ	187-236
8	ವರ್ತೂರು ಉಪನೋಂದಣಿ ಕಛೇರಿ	237-314

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಸವಿತಾಲಕ್ಷ್ಮಿ ಪಿ ಬೆಳಗಲಿ
ಸದಸ್ಯ, ಕಾರ್ಯದರ್ಶಿ
ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.



ನಿರೂಪಣೆ ಸಂಖ್ಯೆ: 2025-16

ಅನುಬಂಧ-1

1. ಮೌಲ್ಯ ಮಾಪನಕ್ಕೆ ಸಂಬಂಧಿಸಿದಂತೆ ಅನ್ವಯಿಸುವ ವಿಶೇಷ ಸೂಚನೆಗಳು:

1. ಅ. ಕೆಳಕಂಡ ಕೃಷಿ ಜಮೀನು ಅಥವಾ ಭೂಪರಿವರ್ತನೆಯಾದ ಅಭಿವೃದ್ಧಿಹೊಂದಿದ ಸ್ವತ್ತನ್ನು ಪರಿಭಾರ ಮಾಡಿದಾಗ ಕೆಳಕಂಡಂತೆ ದರಗಳನ್ನು ಅಳವಡಿಸುವುದು, ಪಟ್ಟಣ ಪಂಚಾಯತ್/ಪುರಸಭೆ/ನಗರಸಭೆ/ಮಹಾನಗರ ಪಾಲಿಕೆ ವ್ಯಾಪ್ತಿಯ “ಒಳಗೆ ಬರುವ ಸ್ಥಿರಾಸ್ತಿಗಳು ಹಾಗೂ ಹೊರಗೆ ಬರುವ ಸ್ಥಿರಾಸ್ತಿಗಳಿಗೆ” ಸಂಬಂಧಿಸಿದಂತೆ.

(i)	5 ಗುಂಟೆ ವಿಸ್ತೀರ್ಣದ ವರೆಗಿನ ಜಮೀನಿಗೆ (5 ಗುಂಟೆ ಸೇರಿದಂತೆ)	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರ ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.
-----	--	---


ನಿವೇಶನದರ = ಯಾವ ಉದ್ದೇಶಕ್ಕೆ ಭೂಪರಿವರ್ತನೆ ಆಗಿರುತ್ತದೆಯೋ ಆ ಉದ್ದೇಶದ (ಅಂದರೆ ವಸತಿ, ಕೈಗಾರಿಕೆ ಮತ್ತು ವಾಣಿಜ್ಯೋಪಯೋಗಿ/ವಸತಿಯೇತರ ಉದ್ದೇಶಗಳು) ಸ್ವತ್ತು/ಜಮೀನುಗಳಿಗೆ ಆಯಾ ಪ್ರದೇಶದ ನಿವೇಶನ ದರವನ್ನು (ವಸತಿಯೇತರ/ವಾಣಿಜ್ಯೋಪಯೋಗಿ/ಸ್ವತ್ತಿನ ದರದೊಂದಿಗೆ) ಅಳವಡಿಸಿಕೊಳ್ಳತಕ್ಕದ್ದು.

ಸಿವಿಸಿ ನಿಯಮಗಳು, 2003 ರ ನಿಯಮ 6(2)(a) ರನ್ವಯ ಈ ಕೆಳಕಂಡಂತೆ ದರ ನಿಗದಿಪಡಿಸಿದೆ:
ಪಟ್ಟಣ ಪಂಚಾಯತ್/ಪುರಸಭೆ/ನಗರಸಭೆ/ ಮಹಾನಗರ ಪಾಲಿಕೆ ವ್ಯಾಪ್ತಿಯ “ಒಳಗೆ ಬರುವ ಸ್ಥಿರಾಸ್ತಿಗಳಿಗೆ” ಸಂಬಂಧಿಸಿದಂತೆ:

ಅ. ಕೆಳಕಂಡ ಭೂಪರಿವರ್ತನೆಯಾದ ಪೂರ್ಣ ವಿಸ್ತೀರ್ಣದ (ಸರ್ವೆ ನಂಬರಿನ ಸಂಪೂರ್ಣ ವಿಸ್ತೀರ್ಣದಂತೆ ಹಾಗೂ ಭಾಗಶಃ ಇಲ್ಲದಂತೆ) ಅಭಿವೃದ್ಧಿ ಹೊಂದಿದ ಸ್ವತ್ತನ್ನು ಪರಿಭಾರ ಮಾಡಿದಾಗ ಕೆಳಕಂಡಂತೆ ದರಗಳನ್ನು ಅಳವಡಿಸುವುದು.

(ii)	5 ಗುಂಟೆಯಿಂದ ಮೇಲ್ಪಟ್ಟು 7.5 ಗುಂಟೆಯವರೆಗಿನ ವಿಸ್ತೀರ್ಣದ ಜಮೀನಿಗೆ (7.5 ಗುಂಟೆ ಸೇರಿದಂತೆ)	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದಲ್ಲಿ 70% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.								
(iii)	7.5 ಗುಂಟೆಯಿಂದ ಮೇಲ್ಪಟ್ಟು 10 ಗುಂಟೆಯವರೆಗಿನ ವಿಸ್ತೀರ್ಣದ ಜಮೀನಿಗೆ (10 ಗುಂಟೆ ಸೇರಿದಂತೆ)	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದಲ್ಲಿ 65% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.								
(iv)	10 ಗುಂಟೆಯಿಂದ ಮೇಲ್ಪಟ್ಟು 20 ಗುಂಟೆಯವರೆಗಿನ ವಿಸ್ತೀರ್ಣದ ಜಮೀನಿಗೆ (20 ಗುಂಟೆ ಸೇರಿದಂತೆ)	ಆಯಾ ಪ್ರದೇಶದ ನಿವೇಶನದ ದರವನ್ನು 60% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.								
(v)	20 ಗುಂಟೆಯಿಂದ ಮೇಲ್ಪಟ್ಟು 40 ಗುಂಟೆಯವರೆಗಿನ (1 ಎಕರೆ) ವಿಸ್ತೀರ್ಣದ ಜಮೀನಿಗೆ (40 ಗುಂಟೆ ಸೇರಿದಂತೆ)	ಆಯಾ ಪ್ರದೇಶದ ನಿವೇಶನದ ದರವನ್ನು 55% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.								
(vi)	1 ಎಕರೆ ಮೇಲ್ಪಟ್ಟು ವಿಸ್ತೀರ್ಣದ ಜಮೀನಿಗೆ	<table><tr><td colspan="2">ಆಯಾ ಕೃಷಿ ಜಮೀನಿನ ಈ ಕೆಳಗಿನ ತರಹದ ದರ</td></tr><tr><td>ಕೈಗಾರಿಕೋಪಯೋಗಿ</td><td>55% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).</td></tr><tr><td>ವಾಸೋಪಯೋಗಿ</td><td>65% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).</td></tr><tr><td>ವಾಣಿಜ್ಯೋಪಯೋಗಿ / ವಸತಿಯೇತರ</td><td>80% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)</td></tr></table>	ಆಯಾ ಕೃಷಿ ಜಮೀನಿನ ಈ ಕೆಳಗಿನ ತರಹದ ದರ		ಕೈಗಾರಿಕೋಪಯೋಗಿ	55% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).	ವಾಸೋಪಯೋಗಿ	65% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).	ವಾಣಿಜ್ಯೋಪಯೋಗಿ / ವಸತಿಯೇತರ	80% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)
ಆಯಾ ಕೃಷಿ ಜಮೀನಿನ ಈ ಕೆಳಗಿನ ತರಹದ ದರ										
ಕೈಗಾರಿಕೋಪಯೋಗಿ	55% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).									
ವಾಸೋಪಯೋಗಿ	65% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).									
ವಾಣಿಜ್ಯೋಪಯೋಗಿ / ವಸತಿಯೇತರ	80% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)									

ನಿವೇಶನ ದರ = ಯಾವ ಉದ್ದೇಶಕ್ಕೆ ಭೂಪರಿವರ್ತನೆ ಆಗಿರುತ್ತದೆಯೋ ಆ ಉದ್ದೇಶದ (ಅಂದರೆ ವಸತಿ, ಕೈಗಾರಿಕೆ ಮತ್ತು ವಾಣಿಜ್ಯೋಪಯೋಗಿ/ ವಸತಿಯೇತರ ಉದ್ದೇಶಗಳು) ಸ್ವತ್ತು/ಜಮೀನುಗಳಿಗೆ ಆಯಾ ಪ್ರದೇಶದ ನಿವೇಶನ ದರವನ್ನು (ವಸತಿಯೇತರ/ವಾಣಿಜ್ಯೋಪಯೋಗಿ/ಸ್ವತ್ತಿನ ದರದೊಂದಿಗೆ) ಅಳವಡಿಸಿಕೊಳ್ಳತಕ್ಕದ್ದು.




ನವೆಂಬರ್ 2025-26ರ...

2. ಪಟ್ಟಣ ಪಂಚಾಯ್ತಿ/ಪುರಸಭೆ/ನಗರಸಭೆ/ಮಹಾನಗರ ಪಾಲಿಕೆ ವ್ಯಾಪ್ತಿಯ "ಹೊರಗೆ ಬರುವ ಸ್ಥಿರಾಸ್ತಿಗಳಿಗೆ" ಸಂಬಂಧಿಸಿದಂತೆ:

ಕೆಳಕಂಡ ಉದ್ದೇಶಕ್ಕಾಗಿ ಭೂಪರಿವರ್ತನೆಯಾದ ಮೂರ್ಣ ವಿಸ್ತೀರ್ಣದ (ಸರ್ವೆ ನಂಬರಿನ ಸಂಪೂರ್ಣ ವಿಸ್ತೀರ್ಣದಂತೆ ಹಾಗೂ ಭಾಗಶಃ ಇಲ್ಲದಂತೆ) ಅಭಿವೃದ್ಧಿ ಹೊಂದಿದ ಸ್ಥಳವನ್ನು ಪರಿಭಾರ ಮಾಡಿದಾಗ ಕೆಳಕಂಡಂತೆ ಹೆಚ್ಚಳ ದರವನ್ನು ಮೂಲ ಕೃಷಿ ದರಗಳಿಗೆ ಅಳವಡಿಸತಕ್ಕದ್ದು.

(i)	5 ಗುಂಟೆ ಮೇಲ್ಪಟ್ಟು 10 ಗುಂಟೆವರೆಗಿನ ಜಮೀನುಗಳಿಗೆ ಶೇ.65% ರಷ್ಟು ಆಯಾ ಮೂಲ ಕೃಷಿ ಜಮೀನಿನ ಹೆಚ್ಚಿನ ದರಕ್ಕೆ ಅಳವಡಿಸತಕ್ಕದ್ದು.
(ii)	ಕೈಗಾರಿಕೋಪಯೋಗಿ 55 % (10 ಗುಂಟೆಗೂ ಹೆಚ್ಚಿನ ವಿಸ್ತೀರ್ಣದ ಜಮೀನುಗಳಿಗೆ)
(iii)	ವಾಸೋಪಯೋಗಿ 65 % (10 ಗುಂಟೆಗೂ ಹೆಚ್ಚಿನ ವಿಸ್ತೀರ್ಣದ ಜಮೀನುಗಳಿಗೆ)
(iv)	ವಾಣಿಜ್ಯೋಪಯೋಗಿ/ವಸತಿಯೇತರ 80 % (10 ಗುಂಟೆಗೂ ಹೆಚ್ಚಿನ ವಿಸ್ತೀರ್ಣದ ಜಮೀನುಗಳಿಗೆ)


- **ಅಭಿವೃದ್ಧಿ ಹೊಂದಿದ ಸ್ಥಳಗಳು ಅಂದರೆ:** ಭೂಪರಿವರ್ತನೆಯಾದ ನಂತರ ಸಕ್ಷಮ ಪ್ರಾಧಿಕಾರದಿಂದ ಸ್ಥಳೀಯ ವಿನ್ಯಾಸ ನಕ್ಷೆಗೆ ಅನುಮೋದನೆ ಪಡೆಯದ ಸ್ಥಳೀಯ ಒಳಗೆ ಮೂಲಭೂತ ಸೌಕರ್ಯಗಳಾದ ಒಳಚರಂಡಿ ವ್ಯವಸ್ಥೆ, ಬಡಾವಣೆಯಲ್ಲಿನ ಸರ್ವೆ ವೃತ್ತ / ಆಂತರಿಕ ರಸ್ತೆಗಳು ಇತ್ಯಾದಿ.... ಅಭಿವೃದ್ಧಿಪಡಿಸದ ಇರುವ ಪ್ರದೇಶವಾಗಿರುತ್ತದೆ.
3. ಕರ್ನಾಟಕ ಭೂಸುಧಾರಣೆ ಕಾಯ್ದೆ, 1961 ರ ಕಲಂ 109ರ ಅಡಿಯಲ್ಲಿ ಕೃಷಿಯೇತರ ಚಟುವಟಿಕೆಗಳಿಗೆ ಜಮೀನು ಖರೀದಿಸಲು ಸರ್ಕಾರದಿಂದ ಅನುಮತಿ ನೀಡಲಾದ ಹಂತದಲ್ಲಿ / ಸಂದರ್ಭದಲ್ಲಿ ಮಾತ್ರ ಪೂರ್ಣ ಸರ್ವೆ ನಂ/ಹಿಸ್ಸಾ ಸರ್ವೆ ನಂ/ಭಾಗಶಃ ಸರ್ವೆ ನಂ / 10 ಗುಂಟೆಗೆ ಮೇಲ್ಪಟ್ಟು ವಿಸ್ತೀರ್ಣವುಳ್ಳ ಜಮೀನುಗಳಿಗೆ ಮಾರುಕಟ್ಟೆ ಮಾರ್ಗಸೂಚಿ ದರಗಳನ್ನು ನಿಗದಿಪಡಿಸುವಾಗ ಆಯಾ ಉದ್ದೇಶಕ್ಕೆ ಭೂಪರಿವರ್ತಿತ ಜಮೀನುಗಳ ದರಗಳಂತೆ ಪರಿಗಣಿಸಿ, ಕ್ರಮ ಸಂಖ್ಯೆ 1(ಅ) ಮತ್ತು 2 ರಲ್ಲಿರುವ ದರಗಳನ್ನು ಮಾತ್ರ ವಿಧಿಸಲು ಅವಕಾಶವಿರುತ್ತದೆ. ಇತರ ಸಂದರ್ಭಗಳಲ್ಲಿ ಅಂದರೆ, ಸದರಿ ಅನುಮತಿ ನೀಡಿದ ತರುವಾಯದ/ನಂತರದ ವ್ಯವಹಾರಗಳಿಗೆ ಸದರಿ ಕ್ರಮ ಸಂಖ್ಯೆ 1 ಮತ್ತು 2 ರಲ್ಲಿ ನಮೂದಿಸಿರುವ ಸೂಚನೆಗಳು / ಷರತ್ತುಗಳು ಅನ್ವಯವಾಗುತ್ತವೆ.
4. ಮಾರ್ಗಸೂಚಿ - ಪಟ್ಟಿಯಲ್ಲಿ ದರ ನಿಗದಿಪಡಿಸದೇ ಇರುವ ಕೃಷಿ (5 ಗುಂಟೆ ವಿಸ್ತೀರ್ಣದ ವರೆಗಿನ ಜಮೀನು ಸೇರಿ) ಕೃಷಿಯೇತರ ಜಮೀನುಗಳು / ಸ್ಥಳಗಳಿಗೆ ರಾಷ್ಟ್ರೀಯ ಹೆದ್ದಾರಿ / ಬೈಪಾಸ್ / ವರ್ತುಲ ರಸ್ತೆಗಳಿಗೆ ಹೊಂದಿಕೊಂಡಿದ್ದಲ್ಲಿ ಆಯಾ ಪ್ರದೇಶದ ದರಗಳಿಗೆ 50% ರಷ್ಟು, ರಾಜ್ಯ ಹೆದ್ದಾರಿಗಳಿಗೆ ಹೊಂದಿಕೊಂಡಿದ್ದಲ್ಲಿ ಆಯಾ ಪ್ರದೇಶದ ದರಕ್ಕೆ 35% ರಷ್ಟು, ಜಿಲ್ಲಾಮುಖ್ಯ ರಸ್ತೆ ಅಥವಾ 80 ಅಡಿ ಅಗಲದ (ಆರ್ಟೀರಿಯಲ್) ರಸ್ತೆಗೆ ಹೊಂದಿಕೊಂಡಿದ್ದಲ್ಲಿ, ಆಯಾ ಪ್ರದೇಶದ ದರಕ್ಕೆ 30% ರಷ್ಟು ದರ ನಿಗದಿಪಡಿಸುವುದು.
5. ಯಾವುದೇ ಪ್ರದೇಶದಲ್ಲಿರುವ ವಾಣಿಜ್ಯ ಮತ್ತು ವಸತಿಯೇತರ (ಕೈಗಾರಿಕೆಯನ್ನು ಹೊರತುಪಡಿಸಿ) ನಿವೇಶನಗಳಿಗೆ ಆಯಾ ಪ್ರದೇಶಗಳ ವಾಸೋಪಯೋಗಿ ನಿವೇಶನ ದರದ ಮೇಲೆ ಶೇಕಡ 50 ರಷ್ಟು ಹೆಚ್ಚಿಸಿ ದರ ನಿಗದಿಪಡಿಸುವುದು. (ಈಗಾಗಲೇ ವಾಣಿಜ್ಯ/ವಸತಿಯೇತರ ಉದ್ದೇಶಕ್ಕಾಗಿಯೇ ದರ ನಿಗದಿಪಡಿಸುವುದನ್ನು ಹೊರತುಪಡಿಸಿ).
6. ಈಗಾಗಲೇ ಮಾರ್ಗಸೂಚಿಯಲ್ಲಿ ದರ ನಿಗದಿಪಡಿಸದೇ ಇರುವ ವಾಣಿಜ್ಯ/ವಸತಿಯೇತರ ಫ್ಲಾಟ್‌ಗಳಿಗೆ/ಸರ್ವಿಸ್ ಅಪಾರ್ಟ್‌ಮೆಂಟ್‌ಗಳಿಗೆ ವಾಸೋಪಯೋಗಿ ಅಪಾರ್ಟ್‌ಮೆಂಟ್‌/ಫ್ಲಾಟ್‌ಗಳ ದರದ 40% ರಷ್ಟು ಹಾಗೂ ವಾಣಿಜ್ಯ (ಮಾಲ್ / ಮಲ್ಟಿಪ್ಲೆಕ್ಸ್) ಗೆ ಶೇ. 50 ರಷ್ಟು ನಿಗದಿಪಡಿಸುವುದು. (ಸ್ಥಳೀಯ ಸಂಸ್ಥೆ/ಪ್ರಾಧಿಕಾರ ಅನುಮೋದಿಸಿದ ನಕ್ಷೆಯಂತೆ).



ನರಸೀಪುರ ಸಂಖ್ಯೆ.....2025-26ರ.....ನೇ.ಹಾಳು

7. ಮೂಲ ನಿವೇಶನಗಳಿಗೆ ಅಥವಾ ಯಾವುದೇ ಎರಡು ಕಡೆ ರಸ್ತೆಗೆ ಹೊಂದಿರುವ ನಿವೇಶನಗಳಿಗೆ ಆಯಾ ಪ್ರದೇಶದ ನಿವೇಶನ ದರಗಳ 10% ರಷ್ಟು ಹೆಚ್ಚಿಗೆ ದರ ನಿಗದಿಪಡಿಸುವುದು.
8. ಈಗಾಗಲೇ ಮಾರ್ಗಸೂಚಿಯಲ್ಲಿ ಕೈಗಾರಿಕೋಪಯೋಗಿ ಎಂದು ಸ್ಪಷ್ಟಪಡಿಸಿರುವ ಪ್ರದೇಶಗಳಿಗೆ ನಿಗದಿಪಡಿಸಿರುವ ನಿವೇಶನದ ದರವನ್ನು ಅನುಸರಿಸತಕ್ಕದ್ದು. ಈ ಪ್ರದೇಶಗಳನ್ನು ಹೊರತುಪಡಿಸಿ ಇತರ ಎಲ್ಲಾ ಪ್ರದೇಶಗಳಲ್ಲಿ ಇರುವ ಕೈಗಾರಿಕೋಪಯೋಗಿ ನಿವೇಶನಗಳಿಗೆ ವಾಸೋಪಯೋಗಿ ನಿವೇಶನದ ದರ ನಿಗದಿಪಡಿಸುವುದು.
9. ವಿಲ್ಲಾಮೆಂಟ್ ಮತ್ತು ಅಪಾರ್ಟ್‌ಮೆಂಟ್‌ಗಳ ಅಥವಾ ಯಾವುದೇ ದಸ್ತಾವೇಜಿನಲ್ಲಿ ಸೂಪರ್ ಬಿಲ್ಡ್‌ಫ್ ಏರಿಯಾ ದರಗಳನ್ನು ಅನ್ವಯಿಸುವಲ್ಲಿ ಒಪನ್ ಟೆರೇಸ್ / ಗಾರ್ಡನ್ ಏರಿಯಾ/ ಎಕ್ಸ್‌ಕ್ಯೂಸಿವ್ ಯೂಸೇಜ್ ಏರಿಯಾಗಳಿಗೆ 40% ರಷ್ಟು ಸೂಪರ್ ಬಿಲ್ಡ್‌ಫ್ ಏರಿಯಾ ದರಗಳನ್ನು ನಿಗದಿಪಡಿಸುವುದು.
10. ಅನುಬಂಧ-3 ರಲ್ಲಿಯ ಅಪಾರ್ಟ್‌ಮೆಂಟ್ / ಫ್ಲಾಟ್ ದರಗಳು ಸೂಪರ್ ಬಿಲ್ಡ್‌ಫ್ ಏರಿಯಾದ ಪ್ರಾಥಮಿಕ ದರಗಳಾಗಿರುತ್ತವೆ. (only basic rate); ಅಪಾರ್ಟ್‌ಮೆಂಟಿನ ಒಟ್ಟು ಮೌಲ್ಯ = ಸೂಪರ್ ಬಿಲ್ಡ್‌ಫ್ ಏರಿಯಾದ ಪ್ರಾಥಮಿಕ ದರದ ಮೌಲ್ಯ (only basic rate)+ಹೆಚ್ಚುವರಿ ವಿಶೇಷ ಸೌಲಭ್ಯ ಗುಂಪಿನ ಮೌಲ್ಯ + ಹೆಚ್ಚುವರಿ ಅಂತಸ್ತಿನ ಮೌಲ್ಯ. ಅನುಬಂಧ-2 ರಲ್ಲಿಯ ಅಪಾರ್ಟ್‌ಮೆಂಟ್ ದರಗಳಿಗೆ ಹೆಚ್ಚುವರಿ ಅಂತಸ್ತಿನ ಮೌಲ್ಯ ಮಾತ್ರ ಅಳವಡಿಸಬೇಕು.
11. ಅನುಬಂಧ-2 ರಲ್ಲಿಯ ವಿಲ್ಲಾ / ರೋ ಹೌಸ್‌ಗಳ ದರಗಳು ವಿಲ್ಲಾ / ರೋ ಹೌಸ್‌ಗಳ ನಿವೇಶನದ ದರಗಳಾಗಿದ್ದು, ವಿಲ್ಲಾ / ರೋ ಹೌಸ್ ಒಟ್ಟು ಮೌಲ್ಯ = ವಿಲ್ಲಾ / ರೋ ಹೌಸ್ ಗಳ ನಿವೇಶನ ದರದ ಮೌಲ್ಯ + ವಿಲ್ಲಾ / ರೋ ಹೌಸ್ ಕಟ್ಟಡದ ಮೌಲ್ಯ + ಹೆಚ್ಚುವರಿ ವಿಶೇಷ ಸೌಲಭ್ಯ ಗುಂಪಿನ ಮೌಲ್ಯ ಹೊಸದರಗಳನ್ನು ನಿಗದಿಪಡಿಸುವಲ್ಲಿ ಈ ಅಂಶಗಳನ್ನು ಪರಿಗಣಿಸಬೇಕು.
12. ನೋಂದಣಿ ಪೂರ್ವದಲ್ಲಿ ಹೊಸ ಬಡಾವಣೆ, ಬಹುಮಹಡಿ ಕಟ್ಟಡ, ಅಪಾರ್ಟ್‌ಮೆಂಟ್ / ವಿಲ್ಲಾ / ರೋ ಹೌಸ್ ಗಳು/ ವಿಲ್ಲಾಮೆಂಟ್ ಹೈಬ್ರಿಡ್ / ಇತರಗಳಿಗೆ ಅನುಬಂಧ 3 ರಲ್ಲಿಯ ಪ್ರಸ್ತಾವನೆಗಳನ್ನು ಹೊರತುಪಡಿಸಿ, ಉಳಿದ ಯಾವುದೇ ರೀತಿಯ ಯೋಜನೆಗಳು ಬಂದಲ್ಲಿ ಕೇಂದ್ರ ಮೌಲ್ಯ ಮಾಪನ ಸಮಿತಿಯಿಂದ ದರವನ್ನು ನಿಗದಿಪಡಿಸಿಕೊಳ್ಳತಕ್ಕದ್ದು.
13. ಸ್ಥಳೀಯ ಸಂಸ್ಥೆಗಳು ಉನ್ನತೀಕರಣಗೊಂಡಲ್ಲಿ / ಮೇಲ್ವರ್ಗಗೊಂಡ ದಿನಾಂಕದಿಂದ ಸಂಬಂಧಿಸಿದ ದರಗಳನ್ನು ಅಳವಡಿಸಬೇಕು. (ಉದಾ: ನಗರಸಭೆಯು ಮಹಾನಗರ ಪಾಲಿಕೆಯಾದಾಗ / ಪಟ್ಟಣ ಪುರಸಭೆಗಳು ನಗರಸಭೆಯಾದಾಗ / ಗ್ರಾಮ ಪಂಚಾಯ್ತಿಗಳು, ಪಟ್ಟಣ ಪಂಚಾಯ್ತಿಯಾಗಿ ಉನ್ನತೀಕರಣಗೊಂಡಲ್ಲಿ / ಮೇಲ್ವರ್ಗಗೊಂಡಾಗ ಸಂಬಂಧಿಸಿದ ಪಟ್ಟಣ ಪಂಚಾಯ್ತಿ/ಪುರಸಭೆ/ ನಗರಸಭೆ/ಮಹಾನಗರ ಪಾಲಿಕೆಯ ಕಟ್ಟಡ ದರಗಳನ್ನು ಅಳವಡಿಸಬೇಕು).
14. ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಯಲ್ಲಿನ ದರಗಳು ಜಾರಿಗೆ ಬಂದ ದಿನಾಂಕದಿಂದ ನಂತರ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳಿಗೂ ಪ್ರಕಟಣೆಗೊಂಡ ಪಟ್ಟಿಯಲ್ಲಿನ ಮೌಲ್ಯದಂತೆಯೇ ದರವನ್ನು ಪರಿಗಣಿಸತಕ್ಕದ್ದಾಗಿರುತ್ತದೆ. ಪ್ರಕಟಣೆಗೊಂಡ ದಿನಾಂಕದಿಂದ ಹಿಂದೆ ಬರೆಯಲಾದ ಪತ್ರಗಳೂ ಸಹ ಈ ಪಟ್ಟಿಯಲ್ಲಿನ ದರಗಳಂತೆ ಮೌಲ್ಯವನ್ನು ನಿರ್ಧರಿಸತಕ್ಕದ್ದಾಗಿರುತ್ತದೆ. ಹಾಗೆಯೇ ಕಾವೇರಿ-2 ತಂತ್ರಾಂಶದಲ್ಲಿ ಆನ್‌ಲೈನ್‌ನಲ್ಲಿ ದಿನಾಂಕ: 01-10-2023 ರಿಂದ ನೋಂದಣಿ ಮಾಡಿಕೊಳ್ಳುವ ದಸ್ತಾವೇಜುಗಳಿಗೆ ಹೊಸದಾಗಿ ನಿಗದಿಪಡಿಸಿರುವ ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಯಲ್ಲಿನ ದರಗಳಂತೆ ಮೌಲ್ಯವನ್ನು ನಿರ್ಧರಿಸತಕ್ಕದ್ದಾಗಿರುತ್ತದೆ. ತಪ್ಪಿದಲ್ಲಿ ಕರ್ನಾಟಕ ಮುದ್ರಾಂಕ ಕಾಯ್ದೆ, 1957ರ ಕಲಂ 45(ಎ)(1)ರ ಅಡಿಯಲ್ಲಿ ಕ್ರಮ ಜರುಗಿಸತಕ್ಕದ್ದು.
15. 1 ಚದರ ಮೀಟರ್=10.764 ಚದರ ಅಡಿಗಳು ಶುಲ್ಕ ಲೆಕ್ಕ ಹಾಕಲು ಉಪಯೋಗಿಸಬೇಕು.
16. Super built-up area in square meter-1.25 X Carpet Area in square meter.
ಉದಾ:- ಒಂದು ಫ್ಲಾಟ್‌ನಲ್ಲಿ 120 ಚ.ಮೀ. ಕಾರ್ಪೆಟ್ ಏರಿಯಾ

ಸೂಪರ್ ಬಿಲ್ಡ್‌ಫ್ ಏರಿಯಾ, ಚದರ ಮೀಟರ್ = $1.25 \times 120 = 150$ ಚದರ ಮೀಟರ್ ಸೂಪರ್ ಬಿಲ್ಡ್‌ಫ್ ಏರಿಯಾ ದರಪಟ್ಟಿಯಲ್ಲಿರುವ ಅಪಾರ್ಟ್‌ಮೆಂಟ್‌ನ ಫ್ಲಾಟ್‌ನ ಸೂಪರ್ ಬಿಲ್ಡ್‌ಫ್ ಏರಿಯಾ ದರ ರೂ. 25000/- ಪ್ರತಿ ಚ.ಮೀ. ಫ್ಲಾಟ್‌ನ ಒಟ್ಟು ಮೌಲ್ಯ = $150 \times 25000 = 37,50,000/-$
ಅಥವಾ
ಫ್ಲಾಟ್‌ನ ಒಟ್ಟು ಮೌಲ್ಯ = $(1.25 \times 120) \times 25000 = 37,50,000/-$



ಸಹಾಯಕ ಮುಖ್ಯ ಮಂತ್ರಿ, 2025-26

2. ಕೇಂದ್ರ ಮೌಲ್ಯ ಮಾಪನ ಸಮಿತಿ


ಮೌಲ್ಯಮಾಪನಕ್ಕೆ ಅನುಸರಿಸಬೇಕಾದ PWD ಪ್ರಸ್ತಾವಿತ ಕಟ್ಟಡಗಳ ದರಗಳು (ಲೋಕೋಪಯೋಗಿ ಇಲಾಖೆ ಪತ್ರ ದಿನಾಂಕ: 29-10-2018)

		ನಲಮಹಡಿ	ಮೇಲ್ಮಹಡಿ
		ಪ್ರತಿ ಚ.ಮೀ. ರೂಗಳಲ್ಲಿ	ಪ್ರತಿ ಚ.ಮೀ. ರೂಗಳಲ್ಲಿ
1	ಆರ್.ಸಿ.ಸಿ ಛಾವಣಿ, ಕಾಂಕ್ರೀಟ್/ಇಟ್ಟಿಗೆ ಗೋಡೆ, ಮಾಬಲ್, ನಲಹಾಸು, ತೇಗದ ಮರದ ಕಿಟಕಿ ಮತ್ತು ಬಾಗಿಲುಗಳು	18183	16298
2	ಆರ್.ಸಿ.ಸಿ ಛಾವಣಿ, ಇಟ್ಟಿಗೆ ಗೋಡೆ, ಗ್ರಾನೈಟ್ ನಲಹಾಸು, ತೇಗದ ಮರದ ಕಿಟಕಿ ಮತ್ತು ಬಾಗಿಲುಗಳು	16963	15300
3	ಆರ್.ಸಿ.ಸಿ ಛಾವಣಿ, ಕಾಂಕ್ರೀಟ್ / ಇಟ್ಟಿಗೆ ಗೋಡೆ, ವಿಟ್ರಿಫೈಡ್ ನಲಹಾಸು, ಹೊನ್ನೆಮರದ ಕಿಟಕಿ ಮತ್ತು ಬಾಗಿಲುಗಳು	14690	13000
4	ಆರ್.ಸಿ.ಸಿ ಛಾವಣಿ, ಕಾಂಕ್ರೀಟ್ / ಇಟ್ಟಿಗೆ ಗೋಡೆ, ಮೊಸಾಯಿಕ್/ ಪಾಲಿಷ್ಡ್ ಸೆರಾಮಿಕ್/ ಶಾಹಬಾದ ಕಡಪ/ ಬೇತಮ್ ಚರ್ಲಿ/ ರೆಡಾಕ್ಸ್ ನಲಹಾಸು, ಕಾಡಿನ ಮರ/ ಉಕ್ಕಿನ ಕಿಟಕಿ ಮತ್ತು ಬಾಗಿಲುಗಳು.	14524	12584
5	ಮದ್ರಾಸ್ ತಾರಸಿ/ ಕಡಪ ತಾರಸಿ, ಮಂಗಳೂರು ಹೆಂಚು, ಇಟ್ಟಿಗೆ/ ಮಣ್ಣಿನ ಗೋಡೆ, ಎ.ಸಿ.ಶೀಟ್ ಛಾವಣಿ, ರೆಡಾಕ್ಸ್ ನಲಹಾಸು, ಕಾಡಿನ ಮರದ ಕಿಟಕಿ ಮತ್ತು ಬಾಗಿಲುಗಳು	11518	10064

ಪರಾ: 1. ಮೇಲ್ಕಂಡ ದರಗಳಲ್ಲಿ ಕನಿಷ್ಠ ನಾಗರಿಕ ಸೌಲಭ್ಯಗಳಾದ ಕುಡಿಯುವ ನೀರು, ಒಳಚರಂಡಿ/ನೈರ್ಮಲೀಕರಣ ಹಾಗೂ ವಿದ್ಯುತ್ ವೆಚ್ಚಗಳು ಒಳಗೊಂಡಿರುತ್ತವೆ.

2. ತಳಮಹಡಿ ಕಟ್ಟಡ (cellar, partial cellar& stilt) ಪಾರ್ಕಿಂಗ್‌ಗಾಗಿ/ವಾಹನ ನಿಲುಗಡೆಗಾಗಿ ನಿರ್ಮಿಸಿದ ಕಟ್ಟಡಕ್ಕೆ ನಲಮಹಡಿಯ ಕಟ್ಟಡದ ದರದ ಶೇಕಡ 66.00 ರಷ್ಟು(2/3) ದರಗಳನ್ನು ಅಳವಡಿಸಿಕೊಳ್ಳಬೇಕು.

3. ಬಿ.ಎಂ.ಆರ್.ಡಿ.ಎ ವ್ಯಾಪ್ತಿಗೆ ಶೇ 3.00 ರಷ್ಟು ಖರಿಯಾ ವೇಟೇಜ್ (Weightage) ಸೇರಿದ ಮೇಲ್ಕಂಡ ದರಗಳಾಗಿರುತ್ತದೆ. ಈ ದರಗಳಿಗೆ ಜಿ.ಎಸ್.ಟಿ ಸೇರಿರುವುದಿಲ್ಲ.



78
ನಾಲ್ಕು ಅರ್ಜಿ ಸಂಖ್ಯೆ.....2025-26ರ


3. ವಾಹನ ನಿಲ್ದಾಣ ದರಗಳು

ಕ್ರ.ಸಂ	ಸ್ವತ್ತಿನ ಒಟ್ಟು ಮೌಲ್ಯ ಅ) ನಿವೇಶನ ಮತ್ತು ಕಟ್ಟಡದ ಸ್ವತ್ತುಗಳಿಗೆ ಆ) ಅಪಾರ್ಟ್‌ಮೆಂಟ್ ಕಟ್ಟಡಗಳಿಗೆ (ಸೂಪರ್ ಬಿಲ್ಡಿಂಗ್ ಮೌಲ್ಯ + ಹೆಚ್ಚುವರಿ ಅಂತಸ್ತಿನ ಮೌಲ್ಯ + ಹೆಚ್ಚುವರಿ ವಿಶೇಷ ಸೌಲಭ್ಯ	ಮೇಲ್ದಾಖಲೆಯುಳ್ಳ	ಮೇಲ್ದಾಖಲೆ ರಹಿತ
		(Covered Car parking)	(Open Car parking)
1	ರೂ.50,00,000/- ವರೆಗೆ	ರೂ. 2,00,000	ರೂ. 1,85,000
2	ರೂ.50,00,001/- ರಿಂದ ರೂ.1,00,00,000/- ವರೆಗೆ	ರೂ. 2,50,000	ರೂ. 2,00,000
3	ರೂ.1,00,00,001/-ರಿಂದ ಮೇಲ್ಪಟ್ಟು	ರೂ. 3,00,000	ರೂ. 2,50,000

4. ಅಪಾರ್ಟ್‌ಮೆಂಟ್/ಫ್ಲಾಟ್‌ಗಳ ಮೇಲಂತಸ್ತುಗಳಿಗೆ ಹೆಚ್ಚುವರಿ ದರ ನಿಗದಿಪಡಿಸುವ ಬಗ್ಗೆ.

ಕ್ರ. ಸಂ	ಅಂತಸ್ತುಗಳು	ಶೇಕಡಾವಾರು ಹೆಚ್ಚುವರಿ	ಕ್ರ. ಸಂ	ಅಂತಸ್ತುಗಳು	ಶೇಕಡಾವಾರು ಹೆಚ್ಚುವರಿ
1	ನಲ ಅಂತಸ್ತಿನಿಂದ 5 ಅಂತಸ್ತಿನ ವರೆಗೆ	ಯಾವುದೇ ಹೆಚ್ಚುವರಿ ದರ ಇಲ್ಲ.	7	11ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 3.0%
2	6ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 0.5%	8	12ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 3.5%
3	7ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 1.0%	9	13ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 4.0%
4	8ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 1.5%	10	14ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 4.5%
5	9ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 2.0%	11	15ನೇ ಅಂತಸ್ತು ಮತ್ತು ಮೇಲ್ಪಟ್ಟು	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 5.0%
6	10ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 2.5%			


ಅಪಾರ್ಟ್‌ಮೆಂಟ್ / ಫ್ಲಾಟ್ ಮೇಲಂತಸ್ತುಗಳಿಗೆ ಹೆಚ್ಚುವರಿ ದರ ನಿಗದಿಪಡಿಸುವ ಬಗ್ಗೆ. (ಉದಾಹರಣೆ: 30,00,000 ಮೌಲ್ಯದ (1000 ಚದರ ಮೀಟರ್ X ರೂ.3000 ಪ್ರತಿ ಚದರ ಮೀಟರ್‌ಗೆ) ಅಪಾರ್ಟ್‌ಮೆಂಟ್‌ಗೆ ಮೇಲ್ಕಂಡ ದರಗಳಂತೆ ಅಗುವ ಹೆಚ್ಚುವರಿ ಮೌಲ್ಯ).



ಕ್ರ. ಸಂ	ಅಂತಸ್ತುಗಳು	ಶೇಕಡಾವಾರು	ಕ್ರ. ಸಂ	ಅಂತಸ್ತುಗಳು	ಶೇಕಡಾವಾರು
1	ನೆಲ ಅಂತಸ್ತಿನಿಂದ ಯಿಂದ 5 ಅಂತಸ್ತು	30,00,000+ ಯಾವುದೇ ಹೆಚ್ಚುವರಿ ದರ ಇಲ್ಲ.	7	11ನೇ ಅಂತಸ್ತು	30,00,000+(30,00,000 X 3.0%)=30,90,000/-
2	6ನೇ ಅಂತಸ್ತು	30,00,000+(30,00,000 X 0.5%)=30,15,000/-	8	12ನೇ ಅಂತಸ್ತು	30,00,000+(30,00,000 X 3.5%)=31,05,000/-
3	7ನೇ ಅಂತಸ್ತು	30,00,000+(30,00,000 X 1.0%)=30,30,000/-	9	13ನೇ ಅಂತಸ್ತು	30,00,000+(30,00,000 X 4.0%)=31,20,000/-
4	8ನೇ ಅಂತಸ್ತು	30,00,000+(30,00,000 X 1.5%)=30,45,000/-	10	14ನೇ ಅಂತಸ್ತು	30,00,000+(30,00,000 X 4.5%)=31,35,000/-
5	9ನೇ ಅಂತಸ್ತು	30,00,000+(30,00,000 X 2.0%)= 30,60,000/-	11	15ನೇ ಅಂತಸ್ತು ಮತ್ತು ಮೇಲ್ಕಟ್ಟು	30,00,000+(30,00,000 X 5.0%)=31,50,000/-
6	10ನೇ ಅಂತಸ್ತು	30,00,000+(30,00,000 X 2.5%)=30,75,000/-			

5. ಅಪಾರ್ಟ್‌ಮೆಂಟ್/ವಿಲ್ಲಾ/ವಿಲ್ಲಾಮೆಂಟ್/ ಟೇನಮೆಂಟ್/ ಗೇಟೆಡ್ ಕಮ್ಯೂನಿಟಿ ಹೌಸ್‌ಗಳ ವಿಶೇಷ ಸವಲತ್ತುಗಳಿಗಾಗಿ ಈ ಕೆಳಕಂಡಂತೆ ಹೆಚ್ಚುವರಿ ದರ ನಿಗದಿಪಡಿಸುವುದು.

1) ವಿನಾಯಿತಿ ನೀಡಲಾಗಿರುವ ಗುಂಪಿನೊಂದಿಗೆ ಯಾವುದೇ 4 ಕೆಳಕಂಡ ಗುಂಪುಗಳ ವಿಶೇಷ ಸವಲತ್ತುಗಳು ಇದ್ದಲ್ಲಿ.	ಆಯಾ ಪ್ರದೇಶದ / ರಸ್ತೆಯ ಸೂಪರ್‌ಬಿಲ್ಡ್‌ವ್ ಎರಿಯಾದ ದರ ಮಾತ್ರ.
1) ಪ್ರತಿ ಹೆಚ್ಚುವರಿ ಕೆಳಕಂಡ ಗುಂಪುಗಳ ವಿಶೇಷ ಸವಲತ್ತುಗಳು ಇದ್ದಲ್ಲಿ.	ಆಯಾ ಪ್ರದೇಶದ / ರಸ್ತೆಯ ಸೂಪರ್‌ಬಿಲ್ಡ್‌ವ್ ಎರಿಯಾದ ದರ ಅನ್ವಯಿಸಿದ ಸ್ವತ್ತಿನ ಒಟ್ಟು ಮೌಲ್ಯ (Including higher floor additional rate but excluding Car Parking rate)+ಶೇಕಡಾ 0.75% ರಷ್ಟು ಹೆಚ್ಚುವರಿ ದರ. (ಅಂದರೆ 5 ಗುಂಪುಗಳಿಗೆ - 0.75%, 6 ಗುಂಪುಗಳಿಗೆ 1.5%, 7 ಗುಂಪುಗಳಿಗೆ 2.25%, 8 ಗುಂಪುಗಳಿಗೆ 3%, 9 ಗುಂಪುಗಳಿಗೆ 3.75%, 10 ಗುಂಪುಗಳಿಗೆ 4.5%, 11 ಗುಂಪುಗಳಿಗೆ 5.25%, 12 ಗುಂಪುಗಳಿಗೆ 6%, 13 ಗುಂಪುಗಳಿಗೆ 6.75%, 14 ಮತ್ತು ಹೆಚ್ಚುವರಿ ಗುಂಪಿನ ಸೌಲಭ್ಯಗಳಿಗೆ ಗರಿಷ್ಠ 7.5%).




ಸಿಲ್ವಾಸ್ಸಾ ಸಬ್-ರಿಜಿಸ್ಟ್ರಾರ್, ಸಿಲ್ವಾಸ್ಸಾ
2025-26ರ.....ನೇ ಇಸವಿ
78

6. 2023-24 ನೇ ಸಾಲಿನ ಮಾರ್ಗಸೂಚಿ ದರಪಟ್ಟಿಯ ಅನುಬಂಧ-3 ಅನ್ನು ಅನುಷ್ಠಾನಗೊಳಿಸುವಲ್ಲಿ ಹಳೆಯ ಅಪಾರ್ಟ್‌ಮೆಂಟ್‌ಗಳಲ್ಲಿ ಸುಮಾರು *ಹತ್ತು ವರ್ಷಗಳಿಗೂ ಹೆಚ್ಚು ಹಳೆಯದಾದ ಅಪಾರ್ಟ್‌ಮೆಂಟ್‌ಗಳ ಮಾರ್ಗಸೂಚಿ ದರ ನಿಗದಿಪಡಿಸುವ ಪ್ರಸ್ತಾವನೆಗೆ ಸಂಬಂಧಿಸಿದಂತೆ:

ಸಾಮಾನ್ಯವಾಗಿ ಅಪಾರ್ಟ್‌ಮೆಂಟ್ ನಿರ್ಮಾಣವಾದ *ಹತ್ತು ವರ್ಷಗಳ ನಂತರ (ಸಕ್ಷಮ ಪ್ರಾಧಿಕಾರದಿಂದ ಮಂಜೂರಾದ ನಕ್ಷೆ, Occupancy Certificate ಇತ್ಯಾದಿ ದಾಖಲೆಗಳ ಪ್ರಕಾರ) ಶೇ. 95 ಕ್ಕೂ ಹೆಚ್ಚಿನ ಫ್ಲಾಟ್‌ಗಳು ಖರೀದಿಸಲಾಗಿದ್ದು, ಪುನಃ ಎರಡನೇ ಬಾರಿ ನೋಂದಣಿಗಾಗಿ ಬರುತ್ತಿರುವುದು ಕಂಡುಬರುತ್ತದೆ, ಇಂತಹ ಸಂದರ್ಭದಲ್ಲಿ ಖರೀದಿದಾರರು ಅಥವಾ ಮಾರಾಟಗಾರರು ನಿವೇಶನದ ವಿಸ್ತೀರ್ಣ ಷೆಡ್ಯೂಲ್-ಎ ರಂತೆ 500 ಚ.ಮೀ. ಗೂ ಹೆಚ್ಚು ಇದ್ದಲ್ಲಿ ಕೇಂದ್ರ ಮೌಲ್ಯಮಾಪನ ಸಮಿತಿಗೆ ದರ ನಿಗದಿಪಡಿಸಲು ಅಗತ್ಯ ದಾಖಲೆ ಪ್ರತಿಗಳೊಂದಿಗೆ ಪ್ರಸ್ತಾವನೆ ಸಲ್ಲಿಸಿ ಮಾರ್ಗಸೂಚಿ ದರ ನಿಗದಿಪಡಿಸಿಕೊಳ್ಳಲು ಸಾರ್ವಜನಿಕರಿಗೆ (Single Purchaser/ ಏಕ ಖರೀದಿದಾರರಿಗೆ) ತೊಂದರೆ ಆಗದಂತೆ *ಹತ್ತು ವರ್ಷಗಳಿಗೂ ಹೆಚ್ಚು ಹಳೆಯದಾದ ಅಪಾರ್ಟ್‌ಮೆಂಟ್‌ಗಳಿಗೆ ಮಾತ್ರ ಅನ್ವಯವಾಗುವಂತೆ ಸೂಕ್ತ ದಾಖಲೆಗಳನ್ನು (ಸಕ್ಷಮ ಪ್ರಾಧಿಕಾರದಿಂದ ನೀಡುವ ಕಟ್ಟಡ ಪರವಾನಿಗೆ ನಕ್ಷೆ, ಪ್ರಾರಂಭಿಕ ಪ್ರಮಾಣ ಪತ್ರ, ಸ್ವಾಧೀನ ಅನುಭವ ಪ್ರಮಾಣ ಪತ್ರ ಇತ್ಯಾದಿ) ಪರಿಶೀಲಿಸಿ 2017-18 ನೇ ಸಾಲಿನ ಮಾರ್ಗಸೂಚಿ ದರಪಟ್ಟಿಯ ಅನುಬಂಧ-3 ರನ್ವಯ (ಷೆಡ್ಯೂಲ್-ಎ ವಿಸ್ತೀರ್ಣದ ಮಿತಿ ಇಲ್ಲದಂತೆ) ಕೋಷ್ಟಕವನ್ನು ಮತ್ತು ವಿಶೇಷ ಸೂಚನೆಯ ಅಂಶಗಳನ್ನು ಉಪಯೋಗಿಸಿಕೊಂಡು ಕಟ್ಟಡದ ನೋಂದಣಿ ಮೌಲ್ಯ ನಿರ್ಧರಿಸಲು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟಿರುತ್ತದೆ.

- ರೆಡಿರೆಕನರ್ ದರಕ್ಕೆ ಕಡಿಮೆ ಇಲ್ಲದಂತೆ ವಿಶೇಷ ಸೌಲಭ್ಯಗಳ ಹೆಚ್ಚುವರಿ ದರವನ್ನು ಅಳವಡಿಸಿಕೊಂಡು ಮಾರ್ಗಸೂಚಿ ದರ ನಿಗದಿಪಡಿಸುವುದು.
- ಪ್ರತಿ ಮಾಹೆಯಲ್ಲಿ ಪ್ರಸ್ತಾವಿತ ಅಪಾರ್ಟ್‌ಮೆಂಟ್‌ಗೆ ನಿಗದಿಪಡಿಸಿದ ಮಾರ್ಗಸೂಚಿ ದರ, (ಗ್ರಾಮ, PID ನಂ, ಸರ್ವೆ ನಂ, ಖಾತಾ ನಂ, ರೇರಾ ಸಂಖ್ಯೆ) ಈ ಎಲ್ಲಾ ವಿವರಗಳನ್ನು ಒಳಗೊಂಡ ಮಾಹಿತಿಯನ್ನು ಕೇಂದ್ರ ಮೌಲ್ಯ ಮಾಪನ ಸಮಿತಿಗೆ ಸಲ್ಲಿಸಿ ಘಟನೋತ್ತರ ಮಂಜೂರಾತಿ ಪಡೆದು, ರಾಜ್ಯಪತ್ರದಲ್ಲಿ ಪ್ರಕಟಿಸಿಕೊಳ್ಳತಕ್ಕದ್ದು.
- ನಿಗದಿಪಡಿಸಿದ ಅಪಾರ್ಟ್‌ಮೆಂಟ್‌ನ ಮಾರ್ಗಸೂಚಿ ದರವನ್ನು (ರಾಜ್ಯ ಪತ್ರದಲ್ಲಿರುವಂತೆ) ಗಣಕಶಾಖೆಯಲ್ಲಿ ಕಾವೇರಿ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳತಕ್ಕದ್ದು.

ಸೂಚನೆ: * ನೋಂದಣಿ ಸಮಯದಲ್ಲಿ ಹಾಜರುಪಡಿಸುವ ದಾಖಲೆಗಳಂತೆ ಪ್ರಸ್ತಾವಿತ ಕಟ್ಟಡವು ಸಕ್ಷಮ ಪ್ರಾಧಿಕಾರವು ನೀಡಿರುವ ದಾಖಲೆಗಳಂತೆ ಹತ್ತು ವರ್ಷ ಹಳೆಯದಾಗಿರತಕ್ಕದ್ದು.




ನಕ್ಷೆ ಅರ್ಜಿ ಸಂಖ್ಯೆ: 2025-26

List of Special Amenities provided for Apartments / Villas / Villaments / Tenament / Gated Community Houses.

(Select the amenities by underlining the same and put ✓ mark in column no 3).

Group No	Special Amenities / Facilities /Benefits	Mark
1	2	3
Exempted	a) Rain Water Harvesting, Solar Power, Solar water heater, Fire fighting, Fire Prevention, Green Building concept low carbon material usage and similar types of amenities. b) Sewage treatment plant, solid waste management, individual garbage chute, Reflective roofs, water recycling / reuse Plants. (These amenities is fully exempted)	
1	Club house, Community hall, Conference hall, party hall, Card room, Reading room, library, Banquet hall, party area, party lawn and similar types of amenities.	
2	Jogging track, Running track, Cycling track, Walking track, Pebble pathway, Reflexology path and similar types of amenities.	
3	Children play area, tot lot, children game area, Garden, Water body, Decorative pool, Plantation Garden, Barbeque pits, crèche, landscape area, fountain and similar types of amenities.	
4	Canteen, Mall, Commercial space, ATM, Bank, Hopcom, Janatha Bazar, Nandini Milk outlet, Provision store, Parlor, Cafeteria, Super market, Plaza and similar types of amenities.	
5	All type of outdoor play area, Badminton, Tennis, Basket ball, Volly ball, Base ball, Cricket, Foot ball, Hockey and similar types of amenities.	
6	All type of indoor game area, squash, snooker, Table tennis, carom room, Indoor games area and similar types of amenities.	




ನವು ರೆಜಿಸ್ಟ್ರಾರ್ ಸಿಬ್ಬಿ, 2025-2026, 12, 78

Group No	Special Amenities / Facilities /Benefits	Mark
1	2	3
7	Swimming pool indoor, Kids pool, wading pool, aqua gym and similar types of amenities.	
8	Cargo lift, elevator, Mechanical lift for car park, High speed elevator and similar types of amenities.	
9	Surveillance of common area, manned security with video surveillance intelligent security, Motion sensor based lighting multi camera security, CCTV, Gated community, Intercom, Wifi Internet parlor, Video conference facility, Generator, UPS, Kiosk, Visitor Tracking system and similar types of amenities.	
10	Helipad, Golf field.	
11	Outdoor Amphitheatre, Open air theatre, Open stage and similar types of amenities.	
12	Health clinic, Ayurvedic parlor, Massage parlour, Beauty parlour, Spa, Aerobics, Yoga meditation, Unisex parlour, Steam & Sauna Jacuzzi, Gym, Day care center, Health club and similar types of amenities.	
13	Indoor Amphi theatre, Dance & Karaoke hall, Drama stage, Home theater hall.	
14	Home automation, smart home, IP door lock, prepaid power supply, piped cooking gas supply, gas bank, gas detector.	

ಸೂಚನೆ : ಅಪಾರ್ಟ್‌ಮೆಂಟ್/ಪ್ಲಾಟ್/ವಿಲ್ಲಾ/ವಿಲ್ಲಾಫ್ಲೆಟ್/ರೋ ಹೌಸ್ ಇತ್ಯಾದಿಗಳ ನೋಂದಣಿ ಸಮಯದಲ್ಲಿ ದಸ್ತಾವೇಜಿನೊಂದಿಗೆ ಕರ್ನಾಟಕ ಮುದ್ರಾಂಕ ಕಾಯ್ದೆ ಅಪಮೌಲ್ಯ ತಡೆಗಟ್ಟುವ ನಿಯಮಾವಳಿ 1977 ರ ಪ್ರಕಾರ ಎಲ್ಲಾ ಮಾಹಿತಿಯನ್ನು ನೀಡಲು ಸೂಚಿಸಿದೆ.


ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಸವಿತಾಲಕ್ಷ್ಮಿ ಪಿ ಬೆಳಗಲಿ
ಸದಸ್ಯ ಕಾರ್ಯದರ್ಶಿ.
ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.




78
2025-16ರ
11.11.2025

300	ದೊಡ್ಡಕನ್ನಲ್ಲಿ	Doddakannelli	60075			
301	ದೊಡ್ಡಕನ್ನಲ್ಲಿ ಕೃಷಿ ಜಮೀನು	Doddakannelli Land			600	
302	ದೊಡ್ಡಕನ್ನಲ್ಲಿ ಹೊರ ವರ್ತುಲ ರಸ್ತೆಗೆ ಹೊಂದಿಕೊಂಡಿರುವ ಸರ್ವೆ ನಂ. 7,14/1ಎ,14/2ಎ,60/2,17/9,12/2,46/1, 46/2,46/3, 100/1,143/2,19/13,143/2, 100,94/1ಎ,24/4,25/6,24/2,25/4, 94/5,94/6,86/2.	Doddakannelli Outer Ring road Sy No. 7,14/1J,14/2J,60/2,17/9, 12/2,46/1,46/2,46/3, 100/1,143/2,19/13, 143/2,100,94/1J,24/4,25/6,24/2,25/4, 94/5,94/6,86/2.			770	
303	ಸನ್ನಿ ಬ್ರೂಕ್ಸ್ ಬಡಾವಣೆ	Sunny Brooks Layout	75600			
304	ಸರ್ಜಪುರ ಮುಖ್ಯ ರಸ್ತೆ (80 ಅಡಿ ರಸ್ತೆ)	Sarjapura Main Road (80 Feet Road)	95985		860	
305	ಆದರ್ಶ ಅಪಾರ್ಟ್‌ಮೆಂಟ್ಸ್	Adarsh Apartment				80410
306	ಆದರ್ಶ ರಿಟ್ರೀಟ್ ವಿಲ್ಲಾ	Adarsh Retreat Villa		105000		
307	ಡಿ.ಎಸ್. ಮ್ಯಾಕ್ಸ್ ಅಪಾರ್ಟ್‌ಮೆಂಟ್	D S Max Apartment				49126
308	ಪೂಜಾ ನವರತ್ನ ಅಪಾರ್ಟ್‌ಮೆಂಟ್	Pooja Navaratna Apartment				49126
309	ಕೇತನ ಅಪಾರ್ಟ್‌ಮೆಂಟ್	Kethna Apartment				49126
310	ಆಸ್ಟೋ ಗ್ರೀನ್‌ವುಡ್ ರೀಜೆನ್ಸಿ ಅಪಾರ್ಟ್‌ಮೆಂಟ್	Astro Green Wood Regency Apartment Sy No63/2				58080
311	ಮನಾ ಸೆಲ್ಡನ್ ಅಪಾರ್ಟ್‌ಮೆಂಟ್	Mana Seldon Apartment				58080
312	ಮನಾ ಜೋರ್ಡನ್ ಅಪಾರ್ಟ್‌ಮೆಂಟ್	Mana Jordan Apartment				58080
313	ಮಾನಾ ಪ್ರಿಸ್ಟೈನ್ ಅಪಾರ್ಟ್‌ಮೆಂಟ್	Mana Pristine Apartment				58080
314	ವಿಶ್ವಾಸ್ ರೋ ಹೌಸ್/ವಿಲ್ಲಾ	Viswas Row House / Villa		90000		



ನಿಜವು ಅರ್ಜಿ ಸಂಖ್ಯೆ.....2025-16ರ.....ನೇಮಿಸಿ



315	ಹೊಯ್ಸಳ ಅಪಾರ್ಟ್‌ಮೆಂಟ್ / ಸಂಸ್ಕೃತಿ ಅಪಾರ್ಟ್‌ಮೆಂಟ್	Hoysala Apartment / Samskruthi Apartment				49500
316	ಬೆಂಚ್ ಮಾರ್ಕ್ ಸೆರೆನಿಟಿ ಅಪಾರ್ಟ್‌ಮೆಂಟ್	Bench Marks Serinity Apartment				49500
317	ಇಂಡೋನೆಸ್ಸ್ ಅಪಾರ್ಟ್‌ಮೆಂಟ್	Indo nest Apartment				49500
318	ಪ್ರೋಪುಲಿವ್ ಪ್ರೈಡ್ ಅಪಾರ್ಟ್‌ಮೆಂಟ್	Propulsive Pride Apartment				49500
319	ಸರೋಜ್ ವೈಟ್ ಸ್ಟಾಂಡ್ಸ್ ಅಪಾರ್ಟ್‌ಮೆಂಟ್	Saroj White Stands Apartment				49500
320	ಆಯುಷ್ ಅಪಾರ್ಟ್‌ಮೆಂಟ್	Ayush Apartment				49500
321	ವಾರ್ಸ್ ಪಾರ್ಕ್ ವುಡ್ ಅಪಾರ್ಟ್‌ಮೆಂಟ್	Vars Park wood Apartment				49500
322	ಸರೋಜ್ ಡೈನಸ್ಟಿ ಅಪಾರ್ಟ್‌ಮೆಂಟ್	Saroj Dynasty Apartment				49500
323	ಪ್ರೋಪುಲಿವ್ ಪ್ಯಾರಡೈಸ್ ಅಪಾರ್ಟ್‌ಮೆಂಟ್	Propulsive Paradise Apartment				49500
324	ಕಾನ್ಸಾ ಹೈಟ್ಸ್ ಅಪಾರ್ಟ್‌ಮೆಂಟ್	Cansa Heights Apartment				49500
325	ಸಾಯಿ ಸಾಹಸ್ ಅಪಾರ್ಟ್‌ಮೆಂಟ್	Sai Sahas Apartment				46530
326	ಮಂತ್ರಿ ಗ್ಲೇಡ್ ಅಪಾರ್ಟ್‌ಮೆಂಟ್	Mantri Glade Apartment				75900
327	ಕೀರ್ತಿ ರಿಗಾಲಿಯಾ ಅಪಾರ್ಟ್‌ಮೆಂಟ್	Keerthi Regalia Apartment				58300
328	ಸಾಕೆಟ್ ಕಾಲಿಪೋಲಿಸ್ ಅಪಾರ್ಟ್‌ಮೆಂಟ್	Saket Kalipolice Apartment				58300
329	ದಿ ಸಿಗ್ನೇಚರ್ ಡೆಲ್ಟಾ ಅಪಾರ್ಟ್‌ಮೆಂಟ್	The Signature Delta Apartment				58300
330	ದಿ ಕಂಟ್ರಿ ಸೈಡ್ ವಿಲ್ಲಾ	The Country Side Villa		70000		
331	ಡಿ.ಎಸ್. ಆರ್. ವುಡ್ ವಿಂಡ್ಸ್ ಅಪಾರ್ಟ್‌ಮೆಂಟ್	DSR Wood Winds Apartment				58300

ಸಹಾಯಕ ನಿರ್ದೇಶಕರು, ಶಿವಮೊಗ್ಗ
 2025-26
 87

ನಕಲು ಅರ್ಜಿ ಸಲ್ಲಿಸಿದವರು.....Roo R. Sletty.
ನಕಲು ಅರ್ಜಿ ಸಲ್ಲಿಸಿದ ದಿನಾಂಕ.....01.09.2025
ನಕಲು ತಯಾರಾದ ದಿನಾಂಕ.....01.09.2025
ನಕಲು ಕೊಟ್ಟ ದಿನಾಂಕ.....01.09.2025
ನಕಲು ತಯಾರಿಸಿದವರು.....
ನಕಲು ತಾಳೆ ಮಾಡಿದವರು.....



“ಭಾಯಪ್ರತಿ”

ಹಿರಿಯ ಅಧೀಕ್ಷಕರಾದ ಕಾರ್ತಿಕಾರಿ
ವರ್ತಮಾನ ಬೆಂಗಳೂರು ನಗರ ಜಿಲ್ಲೆ